



ಭರವಸೆಯ ಬೆಳಕು

ವಿದ್ಯುತ್ ಬೇಡಿಕೆಯನ್ನು ಸಮರ್ಥವಾಗಿ ನಿಭಾಯಿಸಿ, ಎಲ್ಲರಿಗೂ ನಿಯತವಾಗಿ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಭರವಸೆಯ ಬೆಳಕು ಮೂಡಿಸುವ ವಿನೂತನ ಕಾರ್ಯಕ್ರಮಗಳನ್ನು ಕೈಗೊಂಡಿದೆ.

ಹೆಚ್ಚುತ್ತಿರುವ ಜನಸಂಖ್ಯೆ, ಕೈಗಾರಿಕಾ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ವಿದ್ಯುತ್ ಮೇಲಿನ ಅವಲಂಬನೆ ಹೆಚ್ಚಾಗುತ್ತಿದೆ. ಬೇಡಿಕೆಯ ವಿದ್ಯುತ್ ಪೂರೈಸದೇ ಇದ್ದರೆ ಜನರೂ ಸಿಟ್ಟಿಗೆಳುತ್ತಾರೆ, ಕೈಗಾರಿಕೆಗಳು ಬೇರೆ ರಾಜ್ಯದ ಕಡೆಗೆ ಮುಖ ಮಾಡುತ್ತವೆ.

ಇದನ್ನು ತಪ್ಪಿಸಲು ಪರ್ಯಾಯ ಇಂಧನ ಮೂಲಗಳ ಅನ್ವೇಷಣೆ, ಉತ್ಪಾದನೆಗೆ ಪ್ರೋತ್ಸಾಹ ಹಾಗೂ ವಿದ್ಯುತ್ ಸೋರಿಕೆಯ ತಡೆಗಟ್ಟುವತ್ತ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.

ವರ್ಷದಿಂದ ವರ್ಷಕ್ಕೆ ಮಳೆ ಸುರಿಯುವ ಪ್ರಮಾಣ ಇಳಿಮುಖವಾಗುತ್ತಲೇ ಇದೆ. ಏಷ್ಯಾದಲ್ಲೇ ಮೊತ್ತ ಮೊದಲ ಬಾರಿಗೆ (1902ರಲ್ಲಿ) ಶಿವನ ಸಮುದ್ರದಲ್ಲಿ ಜಲವಿದ್ಯುತ್ ಉತ್ಪಾದನೆ ಆರಂಭಿಸಿದ ಕೀರ್ತಿಯನ್ನು ಹೊಂದಿರುವ ಕರ್ನಾಟಕ, ವಿವಿಧ ಯೋಜನೆಗಳ ಮೂಲಕ ಜಲವಿದ್ಯುತ್‌ನೇ ಪ್ರಧಾನವಾಗಿ ನೆಚ್ಚಿಕೊಂಡಿತ್ತು. ಆದರೆ, ಅಣೆಕಟ್ಟುಗಳಲ್ಲಿ ನೀರು ಸಂಗ್ರಹದ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಜಲವಿದ್ಯುತ್ ಮೂಲದಿಂದ ಒದಗುವ ವಿದ್ಯುತ್ ಕೊರತೆಯಾಗ ತೊಡಗಿತು. ಆಗ ಶುರುವಾಯಿತು ಪರ್ಯಾಯ ಇಂಧನ ಮೂಲಗಳ ಹುಡುಕಾಟ.

ಬಳ್ಳಾರಿ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ ಜತೆಗೆ ಯುಪಿಸಿಎಲ್, ಕೂಡಗಿ, ಕೈಗಾ, ಕೂಡಕುಳಂಗಳಿಂದ ವಿದ್ಯುತ್ ಲಭಿಸುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಖರ್ಚಿನ ಹಾಗೂ ಪರಿಸರಕ್ಕೆ ಹಾನಿ ಇಲ್ಲದ ಸೌರಶಕ್ತಿ ಹಾಗೂ ಪವನ ವಿದ್ಯುತ್ ಕ್ಷೇತ್ರದ ಮೇಲೆ ರಾಜ್ಯ ಸರ್ಕಾರ ಗಮನವನ್ನು ಕೇಂದ್ರೀಕರಿಸಿದೆ.

ಸೌರಶಕ್ತಿ ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಆಶಯದಿಂದ ರಾಜ್ಯ ಸರ್ಕಾರ 2014-2021 ರ ಸೌರಶಕ್ತಿ ನೀತಿಯನ್ನು ಜಾರಿಗೆ ತಂದಿದೆ. ಗ್ರಾಹಕರೇ ವಿದ್ಯುತ್ ಉತ್ಪಾದಿಸಿಕೊಳ್ಳಲು ಮುಂದಾದರೆ ವಿಶೇಷ ಸಹಾಯಧನ ಹಾಗೂ ವಿದ್ಯುತ್ ಖರೀದಿಯ ಖಾತ್ರಿಯನ್ನು ರಾಜ್ಯ ಸರ್ಕಾರ ಒದಗಿಸಿದೆ.

ಸೌರವಿದ್ಯುತ್ ಮೇಲ್ದಾವಣಿ ಯೋಜನೆಯಡಿ ಹಾಲಿ ಇರುವ ಕಟ್ಟಡಗಳ ಮೇಲೆ ಯಾವುದೇ ವ್ಯಕ್ತಿ, ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಸಹಕಾರಿ ವಲಯದ ಸಂಘಗಳು ವಿದ್ಯುತ್ ಉತ್ಪಾದಿಸಲು ಮುಂದೆ ಬಂದರೆ ಸ್ಪರ್ಧಾತ್ಮಕ ದರದಲ್ಲಿ ವಿದ್ಯುತ್ ಅನ್ನು ಆಯಾ ವಿದ್ಯುತ್ ಸರಬರಾಜು ಕಂಪೆನಿಗಳು ಖರೀದಿಸುವ ಒಪ್ಪಂದ ಮಾಡಿಕೊಳ್ಳಲಿವೆ. ಮನೆಯ ಮೇಲೆ ಸೋಲಾರ್ ಪ್ಯಾನಲ್ ಹಾಕಿಕೊಂಡು ವಿದ್ಯುತ್ ಉತ್ಪಾದಿಸಿ, ಮನೆಗೆ ಬಳಕೆ ಮಾಡಿಕೊಳ್ಳಲು ಮುಂದೆ ಬಂದರೆ, ಅದನ್ನೂ ಇಂಧನ

